



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೧, ಅಕ್ಟೋಬರ್, ೨೦೨೨(ಆಶ್ವಯುಜ, ೧೯, ಶಕವರ್ಷ, ೧೯೪೪) BENGALURU, TUESDAY, 11, OCTOBER, 2022(AASHWAYUJA, 19, SHAKAVARSHA, 1944)	ಸಂ. ೫೦೯ No. 509
-----------------------	--	--------------------

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ

೨ನೇ ಮತ್ತು ೩ನೇ ಮಹಡಿ, ನಂ. 16, ಬಳ್ಳಾರಿ ರಸ್ತೆ, ಸದಾಶಿವನಗರ, ಬೆಂಗಳೂರು-560080

ಇಮೇಲ್: karsec@gmail.com ☎:080-22205189/93

ವಿಷಯ: ಗ್ರಾಮ ಪಂಚಾಯಿತಿ ಸಾರ್ವತ್ರಿಕ/ಉಪ ಚುನಾವಣೆ ಅಕ್ಟೋಬರ್-2022, ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಬಗ್ಗೆ.

- ಓದಲಾಗಿದೆ:**
- ಆಯೋಗದ ಸಮ ಸಂಖ್ಯೆಯ ಆದೇಶ ದಿನಾಂಕ: 03.10.2022
 - ಜಿಲ್ಲಾಧಿಕಾರಿಗಳು, ಕೊಡಗು ಜಿಲ್ಲೆ ರವರ ಪತ್ರ ಸಂಖ್ಯೆ: ಚುನಾ/ಗ್ರಾಪಂ/33/2022-23 ದಿನಾಂಕ: 10.10.2022, ಆಯೋಗದಲ್ಲಿ ಸ್ವೀಕೃತಿ ದಿನಾಂಕ:11.10.2022.
 - ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ: 37 ಹೆಚ್‌ಹೆಚ್ ಎಲ್ 2021, ದಿನಾಂಕ: 30.11.2021.

ಪ್ರಸ್ತಾವನೆ:-

ರಾಜ್ಯ ಚುನಾವಣಾ ಆಯೋಗದ ಕ್ರ. ಸಂ (1) ರಲ್ಲಿ ಓದಲಾದ ಆದೇಶದಲ್ಲಿ 2022ರ ಆಗಸ್ಟ್ ಮಾಹೆಯಿಂದ- 2022ರ ನವೆಂಬರ್ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿ ಅದರಂತೆ ಚುನಾವಣೆ ನಡೆಸಲು ಆದೇಶಿಸಲಾಗಿದೆ. ಸದರಿ ಚುನಾವಣಾ ವೇಳಾಪಟ್ಟಿಯಂತೆ ದಿನಾಂಕ: 13.10.2022 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಬೇಕಾಗಿರುತ್ತದೆ. ಮತ್ತು 18.10.2022 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ.

ಜಿಲ್ಲಾಧಿಕಾರಿಗಳು, ಕೊಡಗು ಜಿಲ್ಲೆ ರವರು ಕ್ರ. ಸಂ (2)ರ ಓದಲಾದ ಪತ್ರದಲ್ಲಿ ಸರ್ಕಾರವು ಕ್ರ.ಸಂ (3)ರಲ್ಲಿ ಓದಲಾದ ಅಧಿಸೂಚನೆಯಲ್ಲಿ ದಿನಾಂಕ: 18.10.2022(ಮಂಗಳವಾರ) ತುಲಾ
(೧)

ಸಂಕ್ರಮಣ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿರುತ್ತದೆ. ಆದ್ದರಿಂದ ದಿನಾಂಕ: 18.10.2022 ರಂದು ನಾಮಪತ್ರಗಳನ್ನು ಸ್ವೀಕರಿಸುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿರುತ್ತಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 308ಎಬಿ ಉಪ ಪ್ರಕರಣ (ಎ)ರಂತೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕವು ಮೊದಲು ಹೇಳಿರುವ ಅಧಿಸೂಚನೆಯ ಪ್ರಕಟಣೆಯ ದಿನಾಂಕದ ತರುವಾಯ ಬರುವ [ನಾಲ್ಕನೆಯ ಕೆಲಸದ ದಿನವಾಗಿರತಕ್ಕದ್ದು] ಅಥವಾ ಆ ದಿನವು ಸಾರ್ವತ್ರಿಕ ರಜಾ ದಿನವಾಗಿದ್ದರೆ, ಸಾರ್ವತ್ರಿಕ ರಜಾ ದಿನವಾಗಿರದ, ತರುವಾಯ ಬರುವ ದಿನವಾಗಿರತಕ್ಕದ್ದಾಗಿರುತ್ತದೆ.

ಆದುದರಿಂದ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ/ಉಪ ಚುನಾವಣೆಯ ವೇಳಾಪಟ್ಟಿಯ ಅಧಿಸೂಚನೆಯನ್ನು ದಿನಾಂಕ: 13.10.2022ರ ಬದಲಿಗೆ ದಿನಾಂಕ:12.10.2022 ರಂದು ಹೊರಡಿಸಬೇಕಾಗಿರುತ್ತದೆ. ಮತ್ತು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕವು ದಿನಾಂಕ: 18.10.2022ರ ಬದಲಿಗೆ ದಿನಾಂಕ: 17.10.2022 ಆಗಬೇಕಾಗಿರುತ್ತದೆ, ಉಳಿದಂತೆ ಯಾವುದೇ ಬದಲಾವಣೆಯ ಅಗತ್ಯವಿರುವುದಿಲ್ಲ. ಆದುದರಿಂದ ಈ ಕೆಳಕಂಡಂತೆ ಆದೇಶಿಸಿದೆ.

ಆದೇಶ ಸಂಖ್ಯೆ: ರಾಚುಆ 41 ಇಜಿಪಿ 2022, ಬೆಂಗಳೂರು, ದಿನಾಂಕ: 11.10.2022.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ಯಿಂದ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ರಾಜ್ಯ ಚುನಾವಣಾ ಆಯೋಗವು ದಿನಾಂಕ: 03.10.2022 ರಂದು ಗ್ರಾಮ ಪಂಚಾಯಿತಿ ಸಾರ್ವತ್ರಿಕ/ಉಪ ಚುನಾವಣೆ ಸಂಬಂಧ ಹೊರಡಿಸಿರುವ ಆದೇಶದಲ್ಲಿ, ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಮಾತ್ರ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸುವ ದಿನಾಂಕವನ್ನು ದಿನಾಂಕ:13.10.2022ರ ಬದಲಿಗೆ ದಿನಾಂಕ:12.10.2022 ರಂದು ಮತ್ತು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕವನ್ನು ದಿನಾಂಕ: 18.10.2022 ರ ಬದಲಿಗೆ ದಿನಾಂಕ:17.10.2022 ರಂದು ನಿಗದಿಪಡಿಸಿ ಆದೇಶಿಸಿದೆ. ಉಳಿದಂತೆ ದಿನಾಂಕ: 03.10.2022ರ ಚುನಾವಣಾ ವೇಳಾಪಟ್ಟಿ ಆದೇಶದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಆದೇಶಾನುಸಾರ

(ಎಂ. ಎಸ್. ವೆಂಕಟೇಶ್)

ಅಧೀನ ಕಾರ್ಯದರ್ಶಿ,

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ.